

ಪಟ್ಟಣ ಸಹಕಾರ ಬ್ಯಾಂಕುಗಳ
ಮಾರ್ಕಾಡ್ ಸಕ್ರಿಯೆ

ಸಂಪುಟ : 33 | ಸಂಚಿಕೆ : 10 | 10 ಜೂನ್ 2026 | ಬುಧವಾರ | ಪುಟಗಳು : 8 | ಬೆಲೆ : 2/-

7

ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಉಚಿತ ಶಿಕ್ಷಣ ದೊರೆಯಬೇಕು: ಗಾಂಧೀಜಿ ಅವರ ಈ ಪರಿಕಲ್ಪನೆ ಇಂದಿಗೂ ಪ್ರಸ್ತುತ

2026-27ನೇ ಸಾಲಿನ ಶೈಕ್ಷಣಿಕ ವರ್ಷ ಜೂನ್ ಒಂದರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಬೇಸಿಗೆ ರಜೆಯ ಅವಧಿಯಲ್ಲಿ ಮಕ್ಕಳಿಲ್ಲದೆ ಮೌನ ಆವರಿಸಿಕೊಂಡಿದ್ದ ಶಾಲೆಯ ಪರಿಸರ, ಮಕ್ಕಳ ನಗು, ಕಲರವದಿಂದ ಜೀವ ಪಡೆದುಕೊಂಡಿದೆ. ಉತ್ತಮ ಕಲಿಕೆ ಉಜ್ವಲ ಭವಿಷ್ಯ ಎನ್ನುವ ಘೋಷ ವಾಕ್ಯದೊಂದಿಗೆ ಈ ವರ್ಷ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದೆ.

ಶಾಲೆ ಆರಂಭಗೊಳ್ಳುವುದಕ್ಕೆ ಮೊದಲೇ ಶಾಲೆಗಳಲ್ಲಿನ ಮೂಲಸೌಕರ್ಯ ಮತ್ತು ಸುರಕ್ಷತಾ ಸ್ಥಿತಿಯ ಕುರಿತು ಪರಿಶೀಲನೆ ನಡೆಸಲಾಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಶಾಲಾ ಕಟ್ಟಡಗಳ ಸುರಕ್ಷತೆ, ಕುಡಿಯುವ ನೀರು, ಶೌಚಾಲಯಗಳು ಹಾಗೂ ಇತರೆ ಸೌಲಭ್ಯಗಳನ್ನು ಪರಿಶೀಲಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ. ಇದರೊಂದಿಗೆ ಶಾಲೆಯ ಮೊದಲ ದಿನವೇ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳು ಸಕಾಲದಲ್ಲಿ ದೊರೆಯುವಂತೆಯೂ, ಮಕ್ಕಳಿಗೆ ಪಠ್ಯಪುಸ್ತಕ ದೊರೆಯುವಂತೆಯೂ ಮಾಡಬೇಕಿದೆ. ಇದು ಸಾಧ್ಯವಾದಲ್ಲಿ ಬೋಧನೆ ಹಾಗೂ ಕಲಿಕೆ ಸುಸೂತ್ರವಾಗಿ ಸಾಗುವಂತಾಗುತ್ತದೆ.

ಎಲ್ಲಾ ಮಕ್ಕಳಿಗೂ ಶಿಕ್ಷಣ ನೀಡಬೇಕೆನ್ನುವುದು ಸರ್ಕಾರದ ನಿಲುವು. ಮಕ್ಕಳು ಇಂದು ವಿದ್ಯೆ ಕಲಿತರೆ, ನಾಳಿನ ದಿನಗಳಲ್ಲಿ ಉಜ್ವಲ ಗೌರವಾನ್ವಿತ ಬದುಕು ಸಾಧ್ಯವಾಗಲಿದೆ. ಆದರೆ, ಅದೇಕೊ ಪ್ರತಿ ವರ್ಷವೂ ಅರ್ಧದಲ್ಲೇ ಕೆಲ ಮಕ್ಕಳು ಶಾಲೆ ಬಿಡುತ್ತಾರೆ. ಇದಕ್ಕೆ ಕಾರಣ ಬಡತನ. ಶಾಲೆ ಬಿಡಿಸಿ, ಕೂಲಿ ಕೆಲಸಕ್ಕೆ ಕಳಿಸುತ್ತಿದ್ದ ಮಕ್ಕಳ ಪೋಷಕರನ್ನು ಮನವೊಲಿಸಿ ಅವರುಗಳನ್ನು ಶಾಲೆಗೆ ತರುವುದು ಒಂದು ಸವಾಲಾಗಿದೆ. ಅವರಿವರ ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದ, ಬಟ್ಟೆ ಒಗೆಯುತ್ತಿದ್ದ ಕೈಗಳು ಪಠ್ಯ ಪುಸ್ತಕ ಹಿಡಿದು ಶಾಲೆಗೆ ಮತ್ತೆ ಬರುವಾಗಿನ ಹುರುಪು ನೋಡಿದರೇ, ಕಂಡವರ ಮನೆ ಹಳಸಿದ ಎಂಜಲು ಅನ್ನದ ಬದಲು ಮಧ್ಯಾಹ್ನದ ಬಿಸಿ ಊಟ ಸೇವಿಸುವಾಗಿನ ಅವರುಗಳ ಕಂಗಳ ಹೊಳಪು ನೋಡಿದರೆ ಯಾರಿಗಾದರೂ ಎದೆ ತುಂಬಿ ಬರುತ್ತದೆ.

ಮಹಾತ್ಮ ಗಾಂಧೀಜಿಯವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ್ದರು. 'ಸಾ ವಿದ್ಯಾ ಯಾ ವಿಮುಕ್ತಯೇ' ಎನ್ನುವುದು ಮಹಾತ್ಮ ಗಾಂಧಿಯವರು ಅಹಮದಾಬಾದ್‌ನಲ್ಲಿ 1920ರಲ್ಲಿ ಸ್ಥಾಪಿಸಿದ ವಿದ್ಯಾಪೀಠದ ಧ್ಯೇಯವಾಕ್ಯವಾಗಿದೆ. ದೇಶದ ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ರಾಷ್ಟ್ರೀಯ ಶಿಕ್ಷಣವನ್ನು ಉತ್ತೇಜಿಸುವ ಮೂಲಕ ಮಹಾತ್ಮ ಗಾಂಧೀಜಿಯವರು ಶಿಕ್ಷಣದ ಮಹತ್ವವನ್ನು ದೇಶಕ್ಕೆ ಸಾರಿದರು. ಶಿಕ್ಷಣವು ವ್ಯಕ್ತಿಯನ್ನು ಅಜ್ಞಾನ, ಬಡತನ ಮತ್ತು ಇತರ ಸಾಮಾಜಿಕ ಸಮಸ್ಯೆಗಳಿಂದ ವಿಮೋಚನೆಗೊಳಿಸುತ್ತದೆ ಎಂದು ಗಾಂಧೀಜಿಯವರು ಬಲವಾಗಿ ನಂಬಿದ್ದರು.

ಶಿಕ್ಷಣದ ಬಗ್ಗೆ ಸಾಕಷ್ಟು ದೂರದರ್ಶಿತ್ವ ಹೊಂದಿದ್ದ ಗಾಂಧೀಜಿ, ಎಲ್ಲ ಮಕ್ಕಳಿಗೂ ಮೂಲ ಶಿಕ್ಷಣ ಅಗತ್ಯವೆಂದು ಅರಿತಿದ್ದರು. 7 ರಿಂದ 14 ವರ್ಷದ ಎಲ್ಲ ಮಕ್ಕಳಿಗೂ ಅವರ ಮಾತೃಭಾಷೆಯಲ್ಲಿ ಉಚಿತ ಶಿಕ್ಷಣ ದೊರೆಯಬೇಕು ಎನ್ನುವುದು ಗಾಂಧೀಜಿ ನಿಲುವಾಗಿತ್ತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ನೇಕಾರಿಕೆ, ಮರಗೆಲಸ, ಕುಂಭಾರಿಕೆ ಜೊತೆಗೆ ಕರಕುಶಲ ಕಲೆಗಳನ್ನು ಕಲಿಸಬೇಕು ಎಂದು ಗಾಂಧೀಜಿ ಪ್ರತಿಪಾದಿಸಿದ್ದರು. ಗಾಂಧೀಜಿ ಅವರ ಶಿಕ್ಷಣ ಪರಿಕಲ್ಪನೆ ಇಂದಿಗೂ ಪ್ರಸ್ತುತವಲ್ಲವೇ?

► ಎಚ್.ಕೆ. ಪಾಟೀಲ

ಹಣದುಬ್ಬರ ದರ ಅಂದಾಜು ಹೆಚ್ಚಿಸಿದ ಆರ್‌ಬಿಐ

ನವದೆಹಲಿ / ಮುಂಬೈ : ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಚಿಲ್ಲರೆ ಹಣದುಬ್ಬರ ದರವು ಶೇ 5.1ಕ್ಕೆ ಹೆಚ್ಚಳವಾಗಬಹುದು ಎಂದು ಆರ್‌ಬಿಐ ಅಂದಾಜಿಸಿದೆ. ಈ ಮೊದಲು ಶೇ 4.6ರಷ್ಟಾಗಲಿದೆ ಎಂದು ಹೇಳಿತ್ತು.

ಪಶ್ಚಿಮ ಏಷ್ಯಾದ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆ ಏರಿಕೆ ಆಗಿದೆ. ಇದರಿಂದ ದೇಶದ ರಿಟೇಲ್ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗಿದ್ದು, ತಯಾರಿಕಾ ವೆಚ್ಚ ಏರಿಕೆಯಾಗಿದೆ. ಇದು ಹಣದುಬ್ಬರ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದೆ.

ಮೇ ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರವು ಕ್ರಮವಾಗಿ ಶೇ.7.4 ಮತ್ತು ಶೇ.8.4ರಷ್ಟು ಹೆಚ್ಚಳವಾಗಿದೆ. ಇದು ನೇರವಾಗಿ ಚಿಲ್ಲರೆ ಹಣದುಬ್ಬರದ ಮೇಲೆ ಪರಿಣಾಮ ಬೀರಲಿದ್ದು, ಶೇ 0.36ರಷ್ಟು ಹಣದುಬ್ಬರ ಹೆಚ್ಚಳವಾಗಲಿದೆ ಎಂದು ಹೇಳಿದೆ.



ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿನ ಹೆಚ್ಚಳ, ಕೈಗಾರಿಕೆಗಳಲ್ಲಿ ಬಳಸುವ ಕಚ್ಚಾ ವಸ್ತುಗಳು, ರಾಸಾಯನಿಕಗಳು, ರಬ್ಬರ್ ಮತ್ತು ಪ್ಲಾಸ್ಟಿಕ್ ಉತ್ಪನ್ನಗಳ ಬೆಲೆಯಲ್ಲಿ ಏರಿಕೆಯಾಗಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಹಣದುಬ್ಬರ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ಹೇಳಿದೆ.

ಚಿಲ್ಲರೆ ಹಣದುಬ್ಬರವು ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ 4.2, ಎರಡನೇ ತ್ರೈಮಾಸಿಕದಲ್ಲಿ ಶೇ 5.1, ಮೂರನೇ ತ್ರೈಮಾಸಿಕದಲ್ಲಿ ಶೇ 5.9 ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಶೇ 5.4ರಷ್ಟಾಗಲಿದೆ ಎಂದು ಅಂದಾಜಿಸಿದೆ. 2026-27ರಲ್ಲಿ ಕೋರ್ ಹಣದುಬ್ಬರವು ಶೇ 4.7ರಷ್ಟಾಗಲಿದೆ ಎಂದಿದೆ. ಆಹಾರ ಧಾನ್ಯಗಳ ಸಾಕಷ್ಟು ದಾಸ್ತಾನು ಇದೆ ಮತ್ತು ಜಲಾಶಯದಲ್ಲಿನ ನೀರಿನ ಮಟ್ಟ ತೃಪ್ತಿಕರವಾಗಿದೆ. ಆದರೆ, ಈ ಬಾರಿ ಸಾಮಾನ್ಯಕ್ಕಿಂತ ಮುಂಗಾರು ಮುನ್ಸೂಚನೆ ಕಡಿಮೆ ಇರುವ ಅಂದಾಜು, ಎಲ್‌ನಿನ್ಯೋ ಆಹಾರದ ಬೆಲೆಗಳ ಪರಿಣಾಮ ಬೀರಲಿದೆ ಎಂದು ಮಲ್ಟೋತ್ರಾ ಹೇಳಿದ್ದಾರೆ. ಏಪ್ರಿಲ್-ಮೇ ಅವಧಿಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಸರಾಸರಿ 110 ಡಾಲರ್‌ನಷ್ಟಿತ್ತು.

» ಬ್ಯಾಂಕಿಂಗ್ ನ್ಯಾಸ್

ಬಿರ್ಗಿ, ಯು.ಟಿ. ಖಾದರ್, ಈಶ್ವರ್‌ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್, ಶರಣ್ ಪ್ರಕಾಶ್ ಪಾಟೀಲ್, ಅವರುಗಳು ಸಂಪುಟ ಸಚಿವರುಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ 6 ಮಹತ್ವದ ಯೋಜನೆ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಸಾರ್ವಜನಿಕ ಕುಂದು ಕೊರತೆ ನಿರ್ವಹಣೆಗೆ ಹೊಸದೊಂದು ಸಚಿವಾಲಯ ಆರಂಭಿಸುವುದಾಗಿಯೂ, ಆ ಮೂಲಕ ಸಮಸ್ಯೆ ಆಲಿಸಲು ಪ್ರತ್ಯೇಕ ಸಚಿವರನ್ನು

ನೇಮಿಸುವುದಾಗಿಯೂ ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯಲ್ಲೇ ಕೈಗೊಂಡ 6 ಪ್ರಮುಖ ನಿರ್ಣಯ :

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸರ್ಕಾರಿ ಹುದ್ದೆ ಭರ್ತಿ ಜತೆಗೆ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ, 10 ಸಾವಿರ ಯುವಕರ ಸಂಘ ಸ್ಥಾಪನೆ, ಒಸಿ ಸಿಸಿ ಸಮಸ್ಯೆಗೆ ಪರಿಹಾರ, ರಾಜ್ಯದೆಲ್ಲೆಡೆ ಬಿ ಖಾತಾಯಿಂದ ಎ ಖಾತಾ ಪರಿವರ್ತನೆ ಮತ್ತು ಬೆಂಗಳೂರು ನಗರದ ರಸ್ತೆಗಳ ಉನ್ನತೀಕರಣಕ್ಕೆ 2 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಹೊಸದಾಗಿ ನೇಮಕಗೊಂಡ ನಿಬ್ಬಂದಿಗಳಿಗೆ ಹಾಗೂ ಅಧಿಕಾರಿ ವರ್ಗದವರಿಗೆ ಐದು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಸುಂಡಲೀಕ ಎನ್. ಕೇರೂರೆಯವರು ಪ್ರಮಾಣ ಪತ್ರಗಳನ್ನು ವಿತರಿಸಿದರು



ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ



ಮೈಸೂರು : ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಸಂಸ್ಥಾಪಕರಾದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜನ್ಮ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕಿನ ಸದಸ್ಯರು ಹಾಗೂ ಅಧ್ಯಕ್ಷರಾದ ಜೆ.ಯೋಗೇಶ್, ನಿರ್ದೇಶಕರುಗಳಾದ ಎಸ್.ಬಿ.ಎಂ.ಮಂಜು, ಎನ್.ಯೋಗಾನಂದ, ಜಿ. ನಿರಂಜನ್, ಹೆಚ್.ಹರೀಶ್ ಕುಮಾರ್, ಆರ್.ರವಿಕುಮಾರ್, ಕೆ. ಗಿರೀಶ್, ಪಡುವಾರಹಳ್ಳಿ ಎಂ.ರಾಮಕೃಷ್ಣ, ಸಿ.ಚಂದ್ರಶೇಖರ, ಪಿ.ರಾಜೇಶ್ವರಿ, ಪ್ರಮೀಳಾ ಲೋಕೇಶ್ ಹಾಗೂ ಕಾರ್ಯದರ್ಶಿ ಹರ್ಷಿತ್ ಗೌಡ.ಕೆ, ವೃತ್ತಿಪರ ನಿರ್ದೇಶಕರಾದ ಸಿ.ಎಸ್. ರಾಮಕೃಷ್ಣಯ್ಯ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

**ಸ್ವಾರ್ಥವಲ್ಲ-ಸೇವೆ, ವಹಿವಾಟಲ್ಲ-ವಿಶ್ವಾಸ, ಲಾಭವಲ್ಲ ವ್ಯಕ್ತಿ - ಮೌಲ್ಯಗಳ ಅಳವಡಿಕೆ
ಎಂ.ಸಿ.ಸಿ. ಬ್ಯಾಂಕ್ ಇಂಪ್ರಿಂಟ್ಸ್ ಆಂಡ್ ಇಂಪ್ರೆಶನ್ಸ್ ಕಾರ್ಯಕ್ರಮದಲ್ಲಿ ಉಡುಪಿ
ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಸಲಹೆ**



ಉಡುಪಿ : ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನಗಳ ಬಳಕೆ ಇಂದು ಬಹಳ ಮಹತ್ವಪೂರ್ಣವಾದುದಾಗಿದ್ದು, ಅವುಗಳು ಮಾನವ ಕಲ್ಯಾಣಕ್ಕಾಗಿ ಬಳಸಲ್ಪಡಬೇಕು. “ಸ್ವಾರ್ಥವಲ್ಲ ಸೇವೆ”, “ವಹಿವಾಟಲ್ಲ ವಿಶ್ವಾಸ”, “ಲಾಭವಲ್ಲ ವ್ಯಕ್ತಿ” ಎಂಬ ಮೌಲ್ಯಗಳನ್ನು ಸಂಸ್ಥೆಗಳು ಅಳವಡಿಸಿಕೊಳ್ಳಬೇಕು. ಈ ತತ್ವಗಳನ್ನು ನಿಷ್ಠೆಯಿಂದ ಅನುಸರಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅಭಿಪ್ರಾಯಪಟ್ಟರು.

ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಎರ್ಮಾಳಿನ ಪೆನಿನ್ಸುಲಾ ಡೆಲ್‌ಮಾರ್‌ನಲ್ಲಿ ಹಮ್ಮಿಕೊಂಡ “ಇಂಪ್ರಿಂಟ್ಸ್ ಆಂಡ್ ಇಂಪ್ರೆಶನ್ಸ್” ಎಂಬ ಕಾರ್ಯಕ್ರಮದಲ್ಲಿ ಅವರು ಉಡುಪಿ ಧರ್ಮಪ್ರಾಂತ್ಯ ಮತ್ತು ಸಮಾಜದ ಕುರಿತ ತಮ್ಮ ಕನಸುಗಳು

ಹಾಗೂ ಆಶಯಗಳನ್ನು ಹಂಚಿಕೊಂಡರು.

ಉಡುಪಿಯಲ್ಲಿ ಬಿಷಪ್ ಕಾರ್ಯಾಲಯದ ಸ್ಥಾಪನೆ, ಭವಿಷ್ಯದ ಅಧ್ಯಾತ್ಮಿಕ ನಾಯಕರನ್ನು ರೂಪಿಸುವುದು, ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಹಾಗೂ ಬಡವರು ಮತ್ತು ಹಿಂದುಳಿದವರಿಗೆ ಸೇವೆ ಸಲ್ಲಿಸುವ ಆಸ್ಪತ್ರೆ ನಿರ್ಮಾಣದ ಕನಸು ಇರುವುದಾಗಿ ತಿಳಿಸಿದ ಅವರು, ಎಂ.ಸಿ.ಸಿ.ಬ್ಯಾಂಕಿಗೆ ಧರ್ಮಪ್ರಾಂತ್ಯದ ನಿರಂತರ ಆಶೀರ್ವಾದ ಮತ್ತು ಬೆಂಬಲ ಇರಲಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಎಂ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ನಿರ್ದೇಶಕರು, ಹಿರಿಯ ಅಧಿಕಾರಿಗಳು ಹಾಗೂ ಶಾಖಾ ವ್ಯವಸ್ಥಾಪಕರ ಉಪಸ್ಥಿತಿ ಅರ್ಥಪೂರ್ಣವಾಗಿದೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ನೋಟು ಚಲಾವಣೆಗೆ ರಿಸರ್ವ್ ಬ್ಯಾಂಕ್ ಚಿಂತನೆ



ಎಟಿಎಂಗಳನ್ನು ಸುಲಭವಾಗಿ ಮಾರ್ಪಡಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ.

ನಗದು ಪಾರಮ್ಯ : ಭಾರತದಲ್ಲಿ ಡಿಜಿಟಲ್ ಪಾವತಿಗಳು ವೇಗವಾಗಿ ಬೆಳೆಯುತ್ತಿದ್ದರೂ ನಗದು ವಹಿವಾಟು ಇನ್ನೂ ದಾಖಲೆ ಪ್ರಮಾಣದಲ್ಲೇ ಇದೆ. ಜನರು 10 ಮತ್ತು 20ರಂತಹ ಸಣ್ಣ ನೋಟುಗಳನ್ನು ನಿಜವಾಗಿಯೂ ಬಯಸುತ್ತಾರಾದರೂ, ಈ ನೋಟುಗಳು ಆರ್ಥಿಕತೆಯಲ್ಲಿ ಚಲಾವಣೆಯಲ್ಲಿರುವ ಒಟ್ಟು ನಗದಿನ ಮೌಲ್ಯದಲ್ಲಿ ಶೇ.1 ಕ್ಕಿಂತ ಕಡಿಮೆ ಇವೆ ಎಂಬುದನ್ನು ಆರ್ಬಿಐ ಗಮನಿಸಿದೆ. ನೋಟುಗಳ ಬದಲು ನಾಣ್ಯಗಳ ಬಳಕೆಯನ್ನು ಹೆಚ್ಚಿಸಲು 2025ರಲ್ಲಿ 150 ಕೋಟಿ ಮೌಲ್ಯದ ನಾಣ್ಯಗಳನ್ನು ಚಲಾವಣೆಗೆ ತಂದಿತು. ಆದರೆ ಅದು ನಿರೀಕ್ಷಿತ ಯಶಸ್ಸನ್ನು ತರಲಿಲ್ಲ.

ಮುಂಬಯಿ : ಜನರ ಕೈಯಲ್ಲಿ ಕಾಗದದ ನೋಟುಗಳ ಬದಲು ಪ್ಲಾಸ್ಟಿಕ್ ಕರೆನ್ಸಿ ಕಾಣಿಸಿಕೊಳ್ಳುವ ದಿನಗಳು ದೂರವಿಲ್ಲ. ದೇಶದಲ್ಲಿ ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸಲು ರಿಸರ್ವ್ ಬ್ಯಾಂಕ್ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಕಾಗದದ ನೋಟು ಮುದ್ರಿಸುವುದು ಅತ್ಯಂತ ದುಬಾರಿಯಾಗಿದೆ. ಆರ್ಬಿಐ 2024-25ರ ಹಣಕಾಸು ವರ್ಷದಲ್ಲಿ ಸುರಕ್ಷಿತ ಕಾಗದದ ನೋಟುಗಳನ್ನು ಮುದ್ರಿಸಲು 6,372.8 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಇದಕ್ಕೂ ಹಿಂದಿನ ವರ್ಷದಲ್ಲಿ 5,101.4 ಕೋಟಿ ರೂ. ಖರ್ಚು ಮಾಡಲಾಗಿತ್ತು.

ಪ್ಲಾಸ್ಟಿಕ್ ನೋಟು ಚಲಾವಣೆಗೆ ತರಲು ಮತ್ತೊಂದು ಮುಖ್ಯ ಕಾರಣವೆಂದರೆ ಮಾಸಿದ, ಹರಿದ ನೋಟುಗಳ ನಿರ್ವಹಣೆಯಾಗಿದೆ. 2025ನೇ ಹಣಕಾಸು ವರ್ಷದಲ್ಲಿ ಆರ್ಬಿಐ 2,389 ಕೋಟಿ ರೂ.ಮೌಲ್ಯದ ಹಳೆಯ ಮತ್ತು ತುಂಡಾದ ನೋಟುಗಳನ್ನು ನಾಶಪಡಿಸಿದೆ. ಇದು ಹಿಂದಿನ ಹಣಕಾಸು ವರ್ಷಕ್ಕಿಂತ ಶೇ.12.3ರಷ್ಟು ಹೆಚ್ಚಿದೆ. ನಾಶಮಾಡಿದ್ದರಲ್ಲಿ 500 ರೂ. ಮುಖ ಬೆಲೆ ಹಾಗೂ 100 ರೂ. ಮುಖಬೆಲೆಯ ನೋಟುಗಳ ಪಾಲು ಹೆಚ್ಚಿತ್ತು. ಪ್ಲಾಸ್ಟಿಕ್ ನೋಟುಗಳನ್ನು ಬಳಸಿದರೆ ಕಾಗದದ ನೋಟುಗಳ ತಯಾರಿಕಾ ವೆಚ್ಚ ಗಮನಾರ್ಹ ಪ್ರಮಾಣದಲ್ಲಿ ಇಳಿಯುತ್ತದೆ. ಪ್ಲಾಸ್ಟಿಕ್ ನೋಟುಗಳನ್ನು ಬಿಡುಗಡೆ ಮಾಡುವ ರೀತಿಯಲ್ಲಿ

ನೂತನ ನಿಬಂಧಕರ ನೇಮಕ



ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ
ಡಾ. ಎಂ.ವಿ. ವೆಂಕಟೇಶ್
ಅವರನ್ನು ರಾಜ್ಯದ ಸಹಕಾರಿ ಸಂಘಗಳ ನಿಬಂಧಕರಾಗಿ
ನೇಮಕ ಮಾಡಿದೆ.

ಆರ್ಥಿಕ ವರ್ಷ 2025-26 : ಜಿಡಿಪಿ ಶೇ. 7.7 ಬೆಳವಣಿಗೆ

ನವದೆಹಲಿ : ದೇಶದ ಒಟ್ಟಾರೆ ಆಂತರಿಕ ಉತ್ಪನ್ನ 2025-26ನೇ ಸಾಲಿನ ನಾಲ್ಕನೆಯ ತ್ರೈಮಾಸಿಕವಾದ ಜನವರಿ-ಮಾರ್ಚ್ ಶೇ.7.8ರಷ್ಟು ಬೆಳವಣಿಗೆ ಕಂಡಿದ್ದು, ಪೂರ್ಣ ಆರ್ಥಿಕ ವರ್ಷದಲ್ಲಿ ಶೇ 7.7ರಷ್ಟು ಬೆಳವಣಿಗೆ ದರ ದಾಖಲಾಗಿದೆ.

ಕಚ್ಚಾತ್ಮಲದ ಬೆಲೆ ಏರಿಕೆ, ಪೂರೈಕೆ ಸರಪಳಿ ಅಡಚಣೆ ಸೇರಿದಂತೆ ಹಲವು ಅಂಶಗಳು ದೇಶದ ಆರ್ಥಿಕತೆ ಮೇಲೆ ನಕಾರಾತ್ಮಕ ಪರಿಣಾಮ ಬೀರಿದರೂ, ಬೇಡಿಕೆಯಲ್ಲಿನ ಸುಸ್ಥಿರತೆ ಮತ್ತು ಸದೃಢವಾದ ಹೂಡಿಕೆಯಿಂದ 'ಜಿಡಿಪಿ' ದರ ಬೆಳವಣಿಗೆ ಕಂಡಿದೆ. 2024-25ರ ಪೂರ್ಣ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ.7.1ರಷ್ಟಿತ್ತು. ಪಶ್ಚಿಮ ಏಷ್ಯಾ ಸಂಘರ್ಷವು ಸದ್ಯದ ಮಟ್ಟಿಗೆ ದೇಶದ ಜಿಡಿಪಿ ಮೇಲೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಿಲ್ಲ. ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಒಂದು ತಿಂಗಳು ಮಾತ್ರ ಯುದ್ಧದ ಪರಿಣಾಮವನ್ನು ದೇಶದ ಜಿಡಿಪಿ ಎದುರಿಸಿದೆ. ಇಂಧನ, ಅಡುಗೆ ಅನಿಲ, ರಸಗೊಬ್ಬರ ಪೂರೈಕೆಯಲ್ಲಿ ಆಗಿರುವ ಕೊರತೆ ಮತ್ತು ಬೆಲೆ ಏರಿಕೆ ದೇಶದ ಜಿಡಿಪಿ ಮೇಲೆ ಹೇಗೆ ಪರಿಣಾಮ ಬೀರಿದೆ ಎನ್ನುವುದು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಸ್ಪಷ್ಟವಾಗಿ ಗೋಚರಿಸಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.



ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ, 1959 ಮತ್ತು ನಿಯಮಗಳು 1960 ಮುಖ್ಯಾಂಶಗಳು

► ಡಾ. ಗುರುಸ್ವಾಮಿ, ಅಡಿಷನಲ್ ರಿಜಿಸ್ಟ್ರಾರ್ (R)

೧೦೦
೧೩
೫೫
:

ಕೋರಂ : ಸಾಮಾನ್ಯ ಸಭೆಯಲ್ಲಿ ಮತದಾನದ ಹಕ್ಕುಳ್ಳ ಒಟ್ಟು ಸದಸ್ಯರ ಶೇ.10 ಅಥವಾ 1 ಸಾವಿರ ಯಾವುದೇ ಕಡಿಮೆಯೇ ಅಷ್ಟು ಸದಸ್ಯರ ಹಾಜರಾತಿಯು ಸಾಮಾನ್ಯ ಸಭೆಯ ಕೋರಂ ಆಗಿರತಕ್ಕದ್ದು. ಸಭೆಗೆ ಗೊತ್ತುಪಡಿಸಿದ ಸಮಯದಿಂದ 1 ಗಂಟೆಯೊಳಗೆ ಕೋರಂ ಇಲ್ಲದ ಪಕ್ಷದಲ್ಲಿ ಅಂತಹ ಸಭೆಯನ್ನು ಸಭಾಧ್ಯಕ್ಷರು ಮುಂದೂಡಬೇಕು. ಸದಸ್ಯರುಗಳ ಕೋರಿಕೆ ಮೇರೆಗೆ ಸಭೆಯನ್ನು ಕರೆದಿದ್ದರೆ ಆ ಸಭೆಯನ್ನು ವಿವರಿಸಬೇಕು. ಸಭೆಯ ಕಲಾಪವನ್ನು ನಡೆಸುತ್ತಿರುವಾಗ ಯಾವುದೇ ಸಂದರ್ಭದಲ್ಲಿ ಕೋರಂ ಇಲ್ಲದಿದ್ದಲ್ಲಿ ಸಭಾಧ್ಯಕ್ಷರು ಅಂತಹ ಸಭೆಯನ್ನು ಮುಂದೂಡತಕ್ಕದ್ದು. ಮುಂದುವರೆದ ಸಭೆಯು ಅದೇ ದಿನಾಂಕದಂದು ಅಥವಾ ಮುಂದೂಡಿದ ದಿನಾಂಕದಿಂದ 7 ದಿನಗಳೊಳಗೆ ಸಭೆಯ ಅಧ್ಯಕ್ಷರು ಗೊತ್ತುಪಡಿಸಿದ ಅಂತಹ ಸ್ಥಳಗಳಲ್ಲಿ, ಅಂತಹ ದಿನಾಂಕ ಮತ್ತು ಸಮಯದಲ್ಲಿ ನಡೆಯತಕ್ಕದ್ದು. ಅಂತಹ ಮುಂದುವರೆದ ಸಭೆಯಲ್ಲಿ ಮುಂದೂಡಲ್ಪಟ್ಟ ಸಭೆಯ ಅಜೆಂಡಾದಲ್ಲಿ ನಮೂದಿಸಿರುವ ವಿಷಯಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಿಷಯಗಳನ್ನು ಚರ್ಚಿಸತಕ್ಕದ್ದಲ್ಲ ಮತ್ತು ನಿರ್ಣಯ ತೆಗೆದುಕೊಳ್ಳತಕ್ಕದ್ದಲ್ಲ. ಈ ಸಭೆಗೂ ಅಗತ್ಯವಾದ ಕೋರಂ ಇರತಕ್ಕದ್ದು.

ತೀರ್ಮಾನಗಳು (ನಿರ್ಣಯಗಳು) : ಸಾಮಾನ್ಯ ಸಭೆಯಲ್ಲಿ ಎಲ್ಲ ತೀರ್ಮಾನಗಳನ್ನು ಹಾಜರಿರುವ ಸದಸ್ಯರ ಸರಳ ಬಹುಮತದಿಂದ ತೆಗೆದುಕೊಳ್ಳತಕ್ಕದ್ದು. ಚುನಾವಣೆಯನ್ನು ಹೊರತುಪಡಿಸಿ ಯಾವುದೇ ವಿಷಯದ ಮೇಲೆ ತೀರ್ಮಾನದ ಪರ ಅಥವಾ ವಿರುದ್ಧ ಸಮಾನ ಮತಗಳು ದೊರೆತರೆ ಸಭಾಧ್ಯಕ್ಷರು ಎರಡನೆಯ ಅಥವಾ ನಿರ್ಣಾಯಕ ಮತ ಚಲಾಯಿಸತಕ್ಕದ್ದು.

ನಿರ್ಣಯಗಳನ್ನು ರೆಕಾರ್ಡ್ ಮಾಡುವುದು : ನಡವಳಿ ಪುಸ್ತಕದಲ್ಲಿ ಸಭೆ ನಡೆದ ದಿನಾಂಕ, ಹಾಜರಿದ್ದ ಸದಸ್ಯರು ಹಾಗೂ ಅಧಿಕಾರಿಗಳ ಹೆಸರನ್ನು ನಮೂದಿಸಬೇಕು. ಮುಖ್ಯ ಕಾರ್ಯನಿರ್ವಾಹಕರು ಸಭೆಯ ನಡವಳಿಕೆಗಳನ್ನು ಚರ್ಚೆಗಳಿಗನುಸಾರ ನಿಖರವಾಗಿ, ಅದೇ ಉದ್ದೇಶಕ್ಕಾಗಿ ಇಡಲ್ಪಟ್ಟ ಮತ್ತು ಅದರ ಪುಟಗಳನ್ನು ಅನುಕ್ರಮವಾಗಿ ಸಂಖ್ಯೀಕರಿಸಿದ ಪುಸ್ತಕದಲ್ಲಿ ದಾಖಲಿಸತಕ್ಕದ್ದು. ಯಾವುದೇ ಸದಸ್ಯನು ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿದಾಗ, ಅದನ್ನು ನಡವಳಿಕೆಯಲ್ಲಿ ಮುಖ್ಯ ಕಾರ್ಯನಿರ್ವಾಹಕರು ಸ್ಪಷ್ಟವಾಗಿ ದಾಖಲಿಸತಕ್ಕದ್ದು. ಮುಖ್ಯ ಕಾರ್ಯನಿರ್ವಾಹಕರು ಮತ್ತು ಸಭಾಧ್ಯಕ್ಷರು ಸಹಿ ಮಾಡತಕ್ಕದ್ದು. ನಡವಳಿ ಪುಸ್ತಕವು ಮುಖ್ಯ ಕಾರ್ಯನಿರ್ವಾಹಕರ ಸುಪರ್ದಿನಲ್ಲಿರಬೇಕು. ಸಾಮಾನ್ಯ ಸಭೆಯು ನಡೆದ ದಿನಾಂಕದಿಂದ 30 ದಿನಗಳ ಒಳಗೆ ಸಭಾ ನಡವಳಿಕೆಗಳ ಪ್ರತಿಯನ್ನು ರಿಜಿಸ್ಟ್ರಾರರಿಗೆ, ಹಣಕಾಸು ಬ್ಯಾಂಕಿಗೆ ಕಳುಹಿಸತಕ್ಕದ್ದು ಮತ್ತು ಸಹಕಾರ ಸಂಘದ ಸೂಚನಾ ಫಲಕದಲ್ಲಿ ದೃಢೀಕೃತ ಪ್ರತಿಯನ್ನು ಪ್ರಕಟಿಸತಕ್ಕದ್ದು. ಸಭೆಯ ನಡವಳಿಕೆಗಳ ಪುಸ್ತಕವನ್ನು ಸಂಘದ ಕಚೇರಿಯಲ್ಲಿ ಇಡತಕ್ಕದ್ದು. ಕೆಲಸದ ವೇಳೆಯಲ್ಲಿ ಸದಸ್ಯರು ಪರಿಶೀಲಿಸಲು ಅವಕಾಶ ಇರತಕ್ಕದ್ದು. ಸದಸ್ಯರು ನಡವಳಿಕೆಗಳ ಪ್ರತಿ ಇಚ್ಛಿಸಿದಾಗ ಒದಗಿಸತಕ್ಕದ್ದು.

ನಿಬಂಧಕರಿಗೆ ವರದಿ (ಕಲಂ, 27-ಬಿ) : ಪ್ರತಿಯೊಂದು ಸಂಘದ ಆಡಳಿತ

ಮಂಡಲಿಯು ಸಂಘದ ವಾರ್ಷಿಕ ವರದಿ, ಲೆಕ್ಕಪರಿಶೋಧಿತ ತಃಖ್ತೆಗಳು, ಲಾಭ ವಿಂಗಡಣೆ, ಉಪವಿಧಿಗಳ ತಿದ್ದುಪಡಿ ಪಟ್ಟಿ ಮತ್ತು ಸಾಮಾನ್ಯ ಸಭೆಯನ್ನು ನಡೆಸಿದ ದಿನಾಂಕ ಇತ್ಯಾದಿ ಮಾಹಿತಿಯನ್ನು ಸಹಕಾರ ವರ್ಷ ಮುಕ್ತಾಯವಾದ 6 ತಿಂಗಳೊಳಗೆ ವ್ಯಾಪ್ತಿಯ ನಿಬಂಧಕರಿಗೆ ಸಲ್ಲಿಸತಕ್ಕದ್ದು.

ವಿಶೇಷ ಸಾಮಾನ್ಯ ಸಭೆ : (ಕಲಂ 28) : ಆಡಳಿತ ಮಂಡಳಿಯು ಯಾವುದೇ ಸಮಯದಲ್ಲಿ ವಿಶೇಷ ಸಾಮಾನ್ಯ ಸಭೆಯನ್ನು ಕರೆಯಬಹುದು. ನಿಬಂಧಕರು ಅಥವಾ ಒಟ್ಟು ಸದಸ್ಯರ ಸಂಖ್ಯೆಯ 1/5 ರಷ್ಟು ಸದಸ್ಯರಿಂದ ಲಿಖಿತ ಕೋರಿಕೆ ಬಂದ 1 ತಿಂಗಳೊಳಗೆ ಕರೆಯತಕ್ಕದ್ದು. ಕೋರಿಕೆಗೆ ಅನುಸಾರವಾಗಿ ವಿಶೇಷ ಸಾಮಾನ್ಯ ಸಭೆಯನ್ನು ಕರೆಯದಿದ್ದರೆ ರಿಜಿಸ್ಟ್ರಾರ್ ಅಥವಾ ಅಧಿಕೃತ ವ್ಯಕ್ತಿ ಸಭೆಯನ್ನು ಕರೆಯಲು ಅಧಿಕಾರ ಹೊಂದಿರುತ್ತಾರೆ. ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಡೆಸಬಹುದಾದ ಎಲ್ಲ ಕಲಾಪಗಳನ್ನು ಮತ್ತು ವಿಶೇಷವಾಗಿ ನಮೂದಿಸಿದ ಕಲಾಪಗಳನ್ನು ನಡೆಸಲು ಅಧಿಕಾರವಿರುತ್ತದೆ. ಕೋರಿಕೆಯಂತೆ ವಿಶೇಷ ಸಾಮಾನ್ಯ ಸಭೆಯನ್ನು ಕರೆಯಲು ತಪ್ಪಿದ ಪದಾಧಿಕಾರಿಗಳನ್ನು, ನಿರ್ದೇಶಕರನ್ನು 5 ವರ್ಷಗಳವರೆಗೆ ಅನರ್ಹತೆ ಮಾಡಲಾಗುತ್ತದೆ ಹಾಗೂ ಪ್ರತಿಯೊಬ್ಬ ಪದಾಧಿಕಾರಿ ಅಥವಾ ಮಂಡಲಿ ಸದಸ್ಯನು 3000 ರೂಪಾಯಿಗಳ ಜುಲ್ಮಾನೆಯಿಂದ ದಂಡಿತನಾಗುತ್ತಾನೆಂದು ಕಲಂ 109(5) ರಲ್ಲಿ ಸ್ಪಷ್ಟಪಡಿಸಲಾಗಿದೆ.

ಆಡಳಿತ ಮಂಡಳಿ ಸಭೆ : (ನಿಯಮ 14-ಎಕೆ) : ಉಪವಿಧಿಗಳಲ್ಲಿ ನಮೂದಿಸಿರುವ ಕಲಾಪಗಳನ್ನು ನಿರ್ವಹಿಸಲು ಅಗತ್ಯವಿದ್ದಾಗ ಮಂಡಳಿ ಸಭೆಯನ್ನು ನಡೆಸಬಹುದು. ಆಡಳಿತ ಮಂಡಳಿಯು 2 ನಿರಂತರ ಸಭೆಗಳ ಮಧ್ಯದ ಅಂತರವು 3 ತಿಂಗಳನ್ನು ಮೀರತಕ್ಕದ್ದಲ್ಲ. ಅಧ್ಯಕ್ಷರೊಂದಿಗೆ ಸಮಾಲೋಚಿಸಿ ಮುಖ್ಯ ಕಾರ್ಯನಿರ್ವಾಹಕರು ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಿದಂತೆ ಕನಿಷ್ಠ 7 ಸ್ಪಷ್ಟ ದಿನಗಳ ನೋಟೀಸನ್ನು ತ್ವರಿತ ಅಂಚೆ; ಅಥವಾ ಕೊರಿಯರ್; ಅಥವಾ ಸೂಕ್ತ ಸ್ವೀಕೃತಿಯ ಸಹಿತ ಸ್ಥಳೀಯ ರವಾನೆ ಮೂಲಕ ನೀಡತಕ್ಕದ್ದು. ತುರ್ತು ಸಂದರ್ಭಗಳಲ್ಲಿ ಕನಿಷ್ಠ ಪಕ್ಷ 3 ಸ್ಪಷ್ಟ ದಿನಗಳ ನೋಟೀಸ್ ನೀಡತಕ್ಕದ್ದು.

ನೋಟೀಸಿನಲ್ಲಿರಬೇಕಾದ ಅಂಶಗಳು : ಕಲಂ 28(ಸಿ) ಅನ್ವಯ ಆಡಳಿತ ಮಂಡಳಿಗೆ ದತ್ತವಾಗಿರುವ ಅಧಿಕಾರಿಗಳು ಮತ್ತು ಕರ್ತವ್ಯಗಳಿಗೆ ಸಂಬಂಧಿಸಿದಂತೆ ವಿಷಯಗಳನ್ನು ನೋಟೀಸಿನಲ್ಲಿ ಅಜೆಂಡಾವಾರು ನಮೂದಿಸಿರತಕ್ಕದ್ದು. ಸಭೆ ನಡೆಯುವ ಸ್ಥಳ, ದಿನಾಂಕ, ಸಮಯ ಮತ್ತು ಅಜೆಂಡಾಗಳು ಸ್ಪಷ್ಟವಾಗಿರಬೇಕು. ಪ್ರತಿ ಅಜೆಂಡಾ ಬಗ್ಗೆ ಅದರ ಸಾಧಕ-ಬಾಧಕ, ಅನ್ವಯವಾಗುವ ಕಾನೂನಿನ ಉಪಬಂಧ, ಆರ್ಥಿಕ ಪರಿಣಾಮಗಳನ್ನೊಳಗೊಂಡ ವಿವರವಾದ ಟಿಪ್ಪಣಿಯನ್ನು ನೋಟೀಸಿನ ಜೊತೆ ಕಳಿಸಬೇಕು. ಯಾವುದೇ ಕಾರಣಕ್ಕಾಗಿ ಸಂಘದ ಅಧ್ಯಕ್ಷರು ಸಭೆಗೆ ಹಾಜರಾಗಲು ಸಾಧ್ಯವಾಗಿದ್ದರೆ, ಆ ಸಂಘದ ಉಪಾಧ್ಯಕ್ಷರು ಅಥವಾ ಅವರ ಗೃಹಾಜರಿಯಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ನಿರ್ದೇಶಕರಿಂದ ಚುನಾಯಿತರಾದ ಆಡಳಿತ ಮಂಡಳಿಯ ಇತರ ಸದಸ್ಯ ಅಂತಹ ಸಭೆಯ ಅಧ್ಯಕ್ಷತೆಯನ್ನು ವಹಿಸತಕ್ಕದ್ದು. (ಮುಂದಿನ ಸಂಚಿಕೆಗೆ...)



ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಒಬ್ಬ ಗ್ರಾಹಕರು ಅವರ ಠೇವಣಿಗೆ ಒಂದು ಟ್ರಸ್ಟ್‌ನ್ನು ನಾಮಿನಿಯಾಗಿ ಮಾಡುವಂತೆ ಕೇಳಿಕೊಂಡಿದ್ದಾರೆ. ಬ್ಯಾಂಕು ಅವರ ಬೇಡಿಕೆಯನ್ನು ಒಪ್ಪಬಹುದೇ?

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಕೊಡಗು ಜಿಲ್ಲೆ.

ಉತ್ತರ : ಭಾರತೀಯ ರಿಜರ್ವ್ ಬ್ಯಾಂಕಿನ ಮಾರ್ಗಸೂಚಿ ಮತ್ತು ಬ್ಯಾಂಕಿಂಗ್ ಕಂಪನಿಗಳ (ನಾಮಿನೇಷನ್) ರೂಲ್ಸ್ ರೀತ್ಯಾ ಒಂದು ಟ್ರಸ್ಟ್‌ನ್ನು ಠೇವಣಿಗೆ ನಾಮಿನಿಯಾಗಿ ನೇಮಿಸುವಂತಿಲ್ಲ. ಕೇವಲ ವ್ಯಕ್ತಿಗಳನ್ನು ಮಾತ್ರ ಠೇವಣಿಗೆ ನಾಮಿನಿಯಾಗಿ ನೇಮಿಸಬಹುದು.

ಐಟಿ ರಿಟರ್ನ್ಸ್ : ಹಲವು ಬದಲಾವಣೆ

ಈ ವರ್ಷದ ಐಟಿಆರ್ ಸಲ್ಲಿಸುವ ವಿಧಾನದ ಮೇಲೆ ಪರಿಣಾಮ ಬೀರಬಹುದಾದ ಐದು ಪ್ರಮುಖ ಬದಲಾವಣೆಗಳು ಇಲ್ಲಿವೆ.

1. ಎರಡು ಮನೆ ಆಸ್ತಿಗಳಿಂದ ಬರುವ ಆದಾಯದ ವರದಿ : ಈ ವರ್ಷ ಒಂದಕ್ಕಿಂತ ಹೆಚ್ಚು ಮನೆ ಆಸ್ತಿಯನ್ನು ಹೊಂದಿರುವ ತೆರಿಗೆದಾರರಿಗೆ ದೊಡ್ಡ ಪರಿಹಾರ ಸಿಕ್ಕಿದೆ. ಹಿಂದೆ, ಐಟಿಆರ್-1 (ಸಹಜ್) ಸಲ್ಲಿಸುವ ಸಂಬಳ ಪಡೆಯುವ ವ್ಯಕ್ತಿಗಳು ಮತ್ತು ಐಟಿಆರ್-4 (ಸುಗಮ್) ಬಳಸುವ ಸಣ್ಣ ವ್ಯಾಪಾರಸ್ಥರಿಗೆ ವರದಿ ಮಾಡುವಲ್ಲಿ ಕಡಿಮೆ ಹೊಂದಾಣಿಕೆ ಅವಕಾಶವಿತ್ತು. ಈಗ ತೆರಿಗೆದಾರರು ಈ ಫಾರ್ಮ್‌ಗಳನ್ನು ಬಳಸುವಾಗ ಎರಡು ವಸತಿ ಆಸ್ತಿಗಳವರೆಗಿನ ಆದಾಯವನ್ನು ಬಹಿರಂಗಪಡಿಸಬಹುದು. ಇದರರ್ಥ ಸಂಬಳದ ಆದಾಯವನ್ನು ಹೊಂದಿರುವ ಮತ್ತು ಎರಡು ಮನೆಗಳನ್ನು ಹೊಂದಿರುವ ವ್ಯಕ್ತಿಗಳು ಹೆಚ್ಚು ಕ್ಲಿಷ್ಟ ಫಾರ್ಮ್‌ಗಳಿಗೆ ಬದಲಾಗುವ ಬದಲಿಗೆ ಸರಳವಾದ ಐಟಿಆರ್ ಫಾರ್ಮ್‌ಗಳನ್ನೇ ಬಳಸುವುದನ್ನು ಮುಂದುವರಿಸಬಹುದು.

2. ಹಳೆಯ ಬಂಡವಾಳ ಗಳಿಕೆ ತೆರಿಗೆ ವಿಭಾಗಗಳು ಇಲ್ಲ : ಮೌಲ್ಯಮಾಪನ ವರ್ಷ (ಅಸೆಸ್‌ಮೆಂಟ್ ಇಯರ್-ಎವೈ) 2025-26ರಲ್ಲಿ ಬಜೆಟ್‌ನಲ್ಲಿ ಘೋಷಿಸಲಾದ ಬದಲಾವಣೆಗಳ ಕಾರಣದಿಂದಾಗಿ, ಜುಲೈ 23, 2024ರ ಮೊದಲು ಅಥವಾ ನಂತರ ವಹಿವಾಟುಗಳು ನಡೆದಿವೆಯೇ ಎಂಬುದರ ಆಧಾರದ ಮೇಲೆ ತೆರಿಗೆದಾರರು ಗಳಿಕೆಯನ್ನು ಪ್ರತ್ಯೇಕವಾಗಿ ವರದಿ ಮಾಡಬೇಕಾಗಿತ್ತು. ವಿಭಿನ್ನ ಅವಧಿಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿಯ ಗಳಿಕೆಗಳಿಗೆ ವಿಭಿನ್ನ ತೆರಿಗೆ ದರಗಳು ಅನ್ವಯಿಸುತ್ತಿದ್ದವು. ಆದರೆ ಎವೈ 2026-27ಕ್ಕೆ ಆ ಹಳೆಯ ವರದಿ ಮಾಡುವ ಕಾಲಂಗಳನ್ನು ತೆಗೆದು ಹಾಕಲಾಗಿದೆ. 2025-26 ಒಂದೇ ಬಂಡವಾಳ ಗಳಿಕೆ ತೆರಿಗೆ ರಚನೆಯನ್ನು ಅನುಸರಿಸುವುದರಿಂದ, ತೆರಿಗೆದಾರರು ಇನ್ನು ಮುಂದೆ ವಹಿವಾಟುಗಳನ್ನು ದಿನಾಂಕಗಳ ಆಧಾರದ ಮೇಲೆ ಅದೇ ರೀತಿಯಲ್ಲಿ ವಿಭಾಗಿಸುವ ಅಗತ್ಯವಿಲ್ಲ. ಸರಳವಾಗಿ ಹೇಳುವುದಾದರೆ ಈ ವರ್ಷ ಬಂಡವಾಳ ಗಳಿಕೆ ವರದಿ ಮಾಡುವಿಕೆಯು ಸುಲಭ ಮತ್ತು ಸರಳವಾಗಿರುತ್ತದೆ.

3. ವಸೂಲಾಗದ ಬಾಡಿಗೆ ಮಾಹಿತಿ ಬಹಿರಂಗಕ್ಕೆ ಹೊಸ ನಿಯಮ : ಈ ಬಾರಿ ಬಾಡಿಗೆ ಪಾವತಿಯಾಗದೇ ಇರುವುದನ್ನು ಬಹಿರಂಗಪಡಿಸಬಹುದು.

02. ಪ್ರಸ್ತುತ ನಮ್ಮ ಬ್ಯಾಂಕಿನ ಕಾರ್ಯಕ್ಷೇತ್ರ ಬೆಳಗಾವಿ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿದೆ. ನಮ್ಮ ಬ್ಯಾಂಕಿನ ಕಾರ್ಯವಿಸ್ತಾರ ನೆರೆ ರಾಜ್ಯವಾದ ಗೋವಾಕ್ಕೆ ವಿಸ್ತರಿಸಲು ಯೋಚಿಸುತ್ತಿದ್ದೇವೆ. ನೆರೆ ರಾಜ್ಯದಲ್ಲಿ ಶಾಖೆ ತೆರೆಯಲು ಇರುವ ಅರ್ಹತಾ ಮಾನದಂಡಗಳು ಯಾವುದು?

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಳಗಾವಿ.

ಉತ್ತರ : ಭಾರತೀಯ ರಿಜರ್ವ್ ಬ್ಯಾಂಕಿನ ವ್ಯವಹಾರ ಅಧಿಕಾರಕ್ಕಾಗಿ ಅರ್ಹತಾ ಮಾನದಂಡಗಳಿಗೆ (ECBA) ಅನುಸಾರವಾಗಿ ಶ್ರೇಣಿ 3 ಮತ್ತು 4 ರಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳು ಕನಿಷ್ಠ ರೂಪಾಯಿ 50 ಕೋಟಿ ಸ್ವಂತ ಬಂಡವಾಳ ಹೊಂದಿದ್ದರೆ, ರಿಜರ್ವ್ ಬ್ಯಾಂಕಿನ ಪೂರ್ವಾನುಮತಿಯೊಂದಿಗೆ ನೋಂದಣಿ ರಾಜ್ಯವನ್ನು ಮೀರಿ ತನ್ನ ಕಾರ್ಯಾಚರಣೆಯ ಪ್ರದೇಶವನ್ನು ವಿಸ್ತರಿಸಬಹುದು. ಆದ್ದರಿಂದ, ಶ್ರೇಣಿ 2ರಲ್ಲಿರುವ ನಿಮ್ಮ ಬ್ಯಾಂಕು ಕರ್ನಾಟಕ ರಾಜ್ಯವನ್ನು ಮೀರಿ ತನ್ನ ಕಾರ್ಯಾಚರಣೆ ಪ್ರದೇಶವನ್ನು ವಿಸ್ತರಿಸುವಂತಿಲ್ಲ.

ಆದಾಯ ತೆರಿಗೆ ಇಲಾಖೆಯು ಐಟಿಆರ್-1 ಮತ್ತು ಐಟಿಆರ್-4ನಲ್ಲಿ ವಸೂಲು ಮಾಡಲು ಸಾಧ್ಯವಾಗದ ಬಾಡಿಗೆ ಮೊತ್ತ ಎಂಬ ಪ್ರತ್ಯೇಕ ಕಾಲಂ ಸೇರಿಸಿದೆ. ಬಾಡಿಗೆ ಆದಾಯದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಈ ಕ್ರಮ ಅನುಸರಿಸಲಾಗಿದೆ.

4. ಬ್ಯಾಂಕ್ ಬ್ಯಾಲೆನ್ಸ್ ವರದಿ ಮಾಡುವುದು ಈಗ ಕಡ್ಡಾಯ : ಊಹಾತ್ಮಕ ತೆರಿಗೆ ಯೋಜನೆಗಳ ಅಡಿಯಲ್ಲಿ ಐಟಿಆರ್-4 ಸಲ್ಲಿಸುವ ತೆರಿಗೆದಾರರಿಗೆ ಹೆಚ್ಚುವರಿ ಬಹಿರಂಗಪಡಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಸೆಕ್ಷನ್ 44ಎಡಿ, 44ಎಡಿಎ ಮತ್ತು 44ಎಇ ಅಡಿಯಲ್ಲಿ ಬರುವ ವ್ಯಕ್ತಿಗಳು ಈಗ ಮಾರ್ಚ್ 31, 2026ರ ಹೊತ್ತಿಗೆ ತಮ್ಮ ಎಲ್ಲಾ ಸಕ್ರಿಯ ಬ್ಯಾಂಕ್ ಖಾತೆಗಳ ಒಟ್ಟು ಕ್ಲೋಸಿಂಗ್ ಬ್ಯಾಲೆನ್ಸ್ ಅನ್ನು ವರದಿ ಮಾಡಬೇಕಾಗುತ್ತದೆ. ಈ ಮಾಹಿತಿಯನ್ನು ಐಟಿಆರ್-4ರ ಇ21 ಕಾಲಂನಲ್ಲಿ ಬರೆಯಬೇಕಾಗುತ್ತದೆ. ತಪ್ಪು ವರದಿ ಮಾಡುವಿಕೆ ಅಥವಾ ಬ್ಯಾಲೆನ್ಸ್ ವಿವರಗಳನ್ನು ಬಹಿರಂಗಪಡಿಸಲು ವಿಫಲವಾದರೆ ತೆರಿಗೆ ನೋಟೀಸ್‌ಗಳು ಅಥವಾ ದಂಡಗಳನ್ನು ಮೈಮೇಲೆ ಎಳೆದು ಕೊಂಡಂತೆ ಆಗುತ್ತದೆ ಎಂದು ತೆರಿಗೆ ತಜ್ಞರು ಎಚ್ಚರಿಸಿದ್ದಾರೆ.

5. ಸರಿಯಾದ ಐಟಿ ಫಾರ್ಮ್ ಆಯ್ಕೆ ಮುಖ್ಯ : ಸರಿಯಾದ ಐಟಿ ಫಾರ್ಮ್ ಆಯ್ಕೆ ಈ ವರ್ಷ ಹೆಚ್ಚು ನಿರ್ಣಾಯಕವಾಗಿದೆ. ಸಂಬಳ, ಬಾಡಿಗೆ ಆದಾಯ, ಬಂಡವಾಳ ಗಳಿಕೆ, ಫ್ರೀಲ್ಯಾನ್ಸ್ ಗಳಿಕೆ, ಟ್ರೇಡಿಂಗ್ ಚಟುವಟಿಕೆ ಅಥವಾ ವ್ಯಾಪಾರ ಆದಾಯದಂತಹ ಬಹು ಆದಾಯದ ಮೂಲಗಳನ್ನು ಹೊಂದಿರುವ ತೆರಿಗೆದಾರರು ತಮಗೆ ಯಾವ ಫಾರ್ಮ್ ಹೊಂದಿಕೆಯಾಗುತ್ತದೆ ಎಂಬುದನ್ನು ಜಾಗರೂಕತೆಯಿಂದ ಮೌಲ್ಯಮಾಪನ ಮಾಡಬೇಕಾಗಬಹುದು. ತಪ್ಪಾದರೆ ತೆರಿಗೆ ಲಾಭ ಸಿಗುವುದಿಲ್ಲ.

ರಿಟರ್ನ್ಸ್ ಸಲ್ಲಿಸುವ ಮುನ್ನ ತೆರಿಗೆದಾರರು ಏನು ಮಾಡಬೇಕು?

ಆನ್‌ಲೈನ್ ಫೈಲಿಂಗ್ ಈಗಾಗಲೇ ಪ್ರಾರಂಭವಾಗಿದ್ದರೂ, ಅನೇಕ ಸಂಬಳ ಪಡೆಯುವ ನೌಕರರು ಇನ್ನೂ ಫಾರ್ಮ್ 16 ಗಾಗಿ ಕಾಯುತ್ತಿದ್ದಾರೆ. ಈ ಸಮಯವನ್ನು ಪ್ರಮುಖ ದಾಖಲೆಗಳನ್ನು ಸಂಗ್ರಹಿಸಲು, ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸಲು, ಹೂಡಿಕೆ ಪುರಾವೆಗಳನ್ನು ಪರಿಶೀಲಿಸಲು ಮತ್ತು ನಿಮ್ಮ ಆದಾಯಕ್ಕೆ ಯಾವ ಐಟಿಆರ್ ಫಾರ್ಮ್ ಅನ್ವಯಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಬಳಸಿಕೊಳ್ಳಿ ಎಂದು ತಜ್ಞರು ಸಲಹೆ ನೀಡುತ್ತಾರೆ.



ಒನ್ ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಯುರೋಪ್ ಸೇರಿದಂತೆ ಅನೇಕ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಜನಸಂಖ್ಯೆ, ಕುಸಿಯುತ್ತಿರುವುದು ಮಾತ್ರವಲ್ಲ ಹಿರಿಯ ನಾಗರಿಕರ ಪ್ರಮಾಣ ದ್ವಿಗುಣಗೊಂಡಿದ್ದು, ಮುಂದಿನ ದಿನಗಳಲ್ಲಿ ಇವರ ಸಂಖ್ಯೆ ದ್ವಿಗುಣಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ, ನಿರ್ಮಾಣ ಕಾರ್ಮಿಕರು, ಮೆಕ್ಯಾನಿಕ್‌ಗಳು, ಎಲೆಕ್ಟ್ರೀಷಿಯನ್‌ಗಳು, ಆರೈಕೆ ಸಿಬ್ಬಂದಿ ಹಾಗೂ ಲಾಜಿಸ್ಟಿಕ್ಸ್ ಕ್ಷೇತ್ರಕ್ಕೆ ಯುವ ಉದ್ಯೋಗಿಗಳನ್ನು ಹುಡುಕುವುದು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ದೊಡ್ಡ ಸವಾಲಾಗಿದೆ.
- ವಿಜಯಪುರದ ಶಹಾಪೇಟೆಯ ದಿನಗೂಲಿ ಕಾರ್ಮಿಕರ ಗುಂಪೊಂದು ಸಮಾಜದ ಅತ್ಯಂತ ಬಡವರಿಗೆ ಸಹಾಯ ಮಾಡುವ ಕಾರ್ಯದಲ್ಲಿವೆ. ಇಲ್ಲಿನ ಆಟೋರಿಕ್ಷಾ ಚಾಲಕರು, ತರಕಾರಿ ಮಾರಾಟಗಾರರು, ಪೇಂಟರ್‌ಗಳು, ಆಟೋಮೊಬೈಲ್ ಮೆಕ್ಯಾನಿಕ್‌ಗಳು, ಬಡಗಿಗಳನ್ನು ಒಳಗೊಂಡ ಗುಂಪು, ಗಂಡನನ್ನು ಕಳೆದುಕೊಂಡು ಮೂವರು ಮಕ್ಕಳೊಂದಿಗೆ ಶೋಚನೀಯ ಸ್ಥಿತಿಯಲ್ಲಿ ವಾಸಿಸುತ್ತಿರುವ ಬಡ ಹಿಂದೂ ಮಹಿಳೆಯೊಬ್ಬರಿಗೆ ಮನೆ ನಿರ್ಮಿಸಿ ಕೊಟ್ಟಿದೆ.
- ಬೆಂಗಳೂರಿನ ಬಸವನಗುಡಿಯಲ್ಲಿ ವಾಸವಿದ್ದ ಅವರು, ಬಿಶಪ್ ಕಾಟನ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ, ಕೃಷ್ಣ ಸ್ವಾಮಿನಾಥನ್ ಅವರು ಭಾರತೀಯ ನೌಕಾಪಡೆಯ 27ನೇ ಮುಖ್ಯಸ್ಥರಾಗಿ ಅಡ್ಮಿರಲ್ ಹುದ್ದೆಗೆ

ಆಯ್ಕೆಯಾಗಿ, ಅಧಿಕಾರ ಸ್ವೀಕರಿಸಿದ್ದಾರೆ. ನೌಕಾಪಡೆಯಲ್ಲಿ ಸುಮಾರು ನಾಲ್ಕು ದಶಕ ಸೇವೆ ಸಲ್ಲಿಸಿರುವ ಅವರು, ಈವರೆವಿಗೂ ಐದು ಮುಂಚೂಣಿ ಯುದ್ಧನೌಕೆಗಳ ನೇತೃತ್ವ ವಹಿಸಿ ತಮ್ಮ ನಾಯಕತ್ವ ಮತ್ತು ಕಾರ್ಯಾಚರಣೆಯಿಂದಲೇ ಗುರುತಿಸಿಕೊಂಡಿದ್ದಾರೆ.

- ತಮಿಳುನಾಡಿನ ಪುಟ್ಟ ಗ್ರಾಮದಲ್ಲಿ ಜನಿಸಿದ ಡಾ. ಆನಂದ್ ಮೇಗಲಿಂಗಂ ಅವರ ತಂದೆ ಕುಟುಂಬ ನಡೆಸಲು ಟ್ರಾಕ್ಟರ್ ಚಾಲಕರಾಗಿ ಕೆಲಸ ಮಾಡುತ್ತಿದ್ದವರು. ಬಾಲ್ಯದಲ್ಲಿ ವಿದ್ಯೆ ಕಲಿಯಲು ಪಕ್ಕದ ಊರಿನ ಶಾಲೆಗೆ 6 ಕಿ.ಮೀ. ನಡೆಯಬೇಕಿತ್ತು. ಬುದ್ಧಿವಂತನಾಗಿದ್ದ ಆನಂದ್ ಏರೋನಾಟಿಕಲ್ ಎಂಜಿನಿಯರಿಂಗ್‌ನಲ್ಲಿ ಚಿನ್ನದ ಪದಕ ಪದವಿಯೊಂದಿಗೆ ಇವರು ಸ್ಥಾಪಿಸಿದ ಸ್ಪೇಸ್ ಜೋನ್ ಇಂಡಿಯಾ ಎನ್ನುವ ಕಂಪನಿ ದೇಶದಲ್ಲಿ ಇಂದು ಮುಂಚೂಣಿಯ ಏರೋಸ್ಪೇಸ್ ಸಂಸ್ಥೆ ಎನಿಸಿಕೊಂಡಿದೆ.
- ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ, ಮುಂದಿನ ದಿನಗಳಲ್ಲಿ ಭಾರತದಂತಹ ದೇಶದಲ್ಲಿ ಕಾರ್ಮಿಕರ ತೀವ್ರ ಕೊರತೆ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಕಾರಣ, ಶ್ರೀಮಂತ ರಾಷ್ಟ್ರಗಳು ತಮ್ಮ ದೇಶಗಳಲ್ಲಿ ಕೊರತೆಯಾಗಿರುವ ಈ ಬಗೆಯ ಉದ್ಯೋಗಗಳಿಗಾಗಿ ಭಾರತದಂತಹ ದೇಶಗಳಿಂದ ಅಪಾರ ಪ್ರಮಾಣದಲ್ಲಿ ನೇಮಿಸಿಕೊಳ್ಳಲು ಮುಂದಾಗುತ್ತಿವೆ ಎಂದು ಹೇಳಿದೆ.

ಹಿ ದು ಗ ರ ಅ ನಿ ಸಿ ಕೆ . . .



ಆರ್‌ಬಿಐ ಏನು ಮಾಡುತ್ತಿದೆ : ನಮ್ಮ ಬ್ಯಾಂಕುಗಳಲ್ಲಿ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಕಳೆದ ಸಾಲಿನಲ್ಲಿ ರೂ. 48,021 ಕೋಟಿ ಗ್ರಾಹಕರಿಗೆ ವಂಚನೆಯಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ರೂ. 8000 ಕೋಟಿಯಷ್ಟು ಹೆಚ್ಚಾಗಿದ್ದು, ಕಾರ್ಡ್, ಇಂಟರ್ನೆಟ್, ಡಿಜಿಟಲ್ ಪೇಮೆಂಟ್ ಮಾಡುವಲ್ಲೇ ಅತೀ ಹೆಚ್ಚು ವಂಚನೆ ಪ್ರಕರಣಗಳು ನಡೆದಿವೆ ಎಂದರೆ ಆರ್‌ಬಿಐ ಏನು ಮಾಡುತ್ತಿದೆ ಎಂದು ಪ್ರಶ್ನಿಸಬೇಕಾಗುತ್ತದೆ.

►► ಅನಂತ ಸುಬ್ರಮಣ್ಯಂ ಆರ್., ಬೆಂಗಳೂರು

ಸಹಕಾರಿಯಾಗಿದೆ : ಇಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಂತ್ರಜ್ಞಾನವು ನಿರಂತರವಾಗಿ ಬದಲಾಗುತ್ತಿದೆ. ಗ್ರಾಹಕರಿಗೆ ಅತ್ಯುತ್ತಮ ಹಾಗೂ ಅತ್ಯಂತ ಕ್ಷಿಪ್ರವಾದ ಸೇವೆ ಒದಗಿಸುವ ನಿಟ್ಟಿನಲ್ಲಿ ಬ್ಯಾಂಕಿಂಗ್ ತಂತ್ರಜ್ಞಾನದಲ್ಲಿ ಅನೇಕ ಬದಲಾವಣೆಗಳನ್ನು ತರಲಾಗುತ್ತಿದೆ. ಅದನ್ನೆಲ್ಲ ಕಲಿಯಲು, ಅರಿಯಲು ಬ್ಯಾಂಕಿನ ಸಿಬ್ಬಂದಿಗಳಿಗೆ ನುರಿತ ತಜ್ಞರಿಂದ ನಡೆಸುವ ತಂತ್ರಜ್ಞಾನ ತರಬೇತಿ ಶಿಬಿರಗಳು ತುಂಬಾ ಸಹಕಾರಿಯಾಗಿದೆ.

►► ವಿರುಪಾಕ್ಷ ಎನ್. ಪಾಟೀಲ್, ದಾವಣಗೆರೆ

ಇವರಿಗೆ,

ಸಂಪಾದಕರು :
ಪುಂಡಲೀಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ
ಮಹಾಮಂಡಳ ನಿ., ಬೆಂಗಳೂರು.

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, #35, 3rd Cross, Sudhamanagar, Bangalore - 560027.